

ಉಡುಪಿ ಮಲ್ಲಿಗೆಯ ಸುಧಾರಿತ ಬೇಸಾಯ ಕುಮಗಳು

ಉಡುಪಿ ಮಲ್ಲಿಗೆಯ ವೈಜ್ಞಾನಿಕ ಹೆಸರು ಜಾಸ್ಟಿನಿಯಮ್ ಸಾಂಬಾರ್ “ಅನಿಯಾನಮ್”. ಪರಿಮಳ ಬೀರುವ ಮಲ್ಲಿಗೆ ಮನೆಯ ಅಂಗಳದಲ್ಲಿದ್ದರಂತೋ ಇಡೀ ವಾತಾರಣಕ್ಕೆ ಒಂದು ಶೋಭೆ. ಮಲ್ಲಿಗೆಯನ್ನು ಬಡವ ಬಲ್ಲಿದ, ಹೆಣ್ಣು-ಗಂಡು, ದೊಡ್ಡವರು, ಚಿಕ್ಕವರು ಎಂಬ ಬೇಧಭಾವವಿಲ್ಲದೆ ಮುದಿಯಲು, ಹೊಜಿಗೆ, ಅತಿಥಿ ಸತ್ಯಾರಕ್ಕೆ, ಸಭಾಂಗಣ ಅಲಂಕಾರಕ್ಕೆ ಉಪಯೋಗಿಸಲಾಗುತ್ತದೆ. ಇದಲ್ಲದೆ ಮಲ್ಲಿಗೆ ಹೂವನ್ನು ಸಂಸ್ಕರಿಸಿ ಸುಗಂಧ ತೈಲ ಉತ್ಪಾದನೆಯಲ್ಲಿ ಬಳಸಲಾಗುತ್ತದೆ. ಇದರಿಂದಲೇ ಮಲ್ಲಿಗೆಯನ್ನು “ಮಪ್ಪಗಳ ರಾಣಿ” ಎಂದು ಕರೆಯಲಾಗುತ್ತಾರೆ.

ಉಡುಪಿ ಮಲ್ಲಿಗೆಯನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಮಾರು 32 ಹಕ್ಕೀರ್ ಪ್ರದೇಶದಲ್ಲಿ ಬೆಳೆಯುತ್ತಿದ್ದು 64 ಟನ್ ಹೊಗಳನ್ನು ಉತ್ಪಾದಿಸಲಾಗುತ್ತದೆ. ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ರೈತರು ಹೊಗ್ಗುಗಳನ್ನು ಬಿಡಿಸಿ ಚೆಂಡುಗಳನ್ನು ಕಟ್ಟಿ ಸ್ಥಳೀಯ ಮಾರುಕಟ್ಟಿಗೆ ಮತ್ತು ವಿಮಾನ ಮೂಲಕ ಮುಂಬಯಿ, ದೆಹಲಿ, ಅಹಮದಾಬಾದ್ ನಗರಗಳಿಗೆ ಮತ್ತು ಸೌದಿ ದೇಶಗಳಿಗೆ ಕಳುಹಿಸುತ್ತಾರೆ.

ಉಡುಪಿ ಮಲ್ಲಿಗೆಯ ಗುಣಲಕ್ಷಣಗಳು: ಸಾಮಾನ್ಯವಾಗಿ ಇದು ಹೊದೆಯಾಕಾರದಲ್ಲಿ ಬೆಳೆಯುವ ತಳಿಯಾಗಿದ್ದು ಎಲೆಗಳು ಅಂಡಾಕಾರ ಅಥವಾ ಹೃದಯಾಕಾರವಿರುತ್ತದೆ. ಸುಗಂಧದ ಅಂಶ ಕಡಿಮೆ ಪ್ರಮಾಣದಲ್ಲಿ ಇರುವುದರಿಂದ ಹೊಗಳೂ ಬೇಗ ಮಾಡುವುದಿಲ್ಲ. ಇದರ ಹೊಗ್ಗುಗಳು ಕೊಯ್ಯು ಮಾಡಿದ 10-12 ಫಂಟೆಗಳವರೆಗೂ ಅರಳುವುದಿಲ್ಲ ಮತ್ತು ಬಾಡುವುದಿಲ್ಲ. ಹಾಗಾಗಿ ದೂರದ ನಗರಗಳಿಗೆ ಹೊಗಳನ್ನು ಕಳುಹಿಸುವುದು ಸುಲಭ. ಈ ತಳಿಯ ಗಿಡಗಳು ಮಾರ್ಚ್‌ನಿಂದ ಸೆಪ್ಟೆಂಬರ್ ಮತ್ತು ಡಿಸೆಂಬರ್ ಮತ್ತು ಫೆಬ್ರುವರಿ ತಿಂಗಳುಗಳಲ್ಲಿ ಅತೀ ಹೆಚ್ಚು ಹೂ ಬಿಡುತ್ತವೆ. ಉಳಿದ ಅವಧಿಯಲ್ಲಿ ಸ್ವಲ್ಪ ಪ್ರಮಾಣದಲ್ಲಿ ಹೂ ಬಿಡುವುದನ್ನು ಕಾಣಬಹುದು.

ಹಾವಾಗುಣ ಮತ್ತು ಪ್ರದೇಶ: ಉಡುಪಿ ಮಲ್ಲಿಗೆ ಕರಾವಳಿಯ ಎಲ್ಲಾ ಪ್ರದೇಶಕ್ಕೂ ಹೊಂದಿಕೊಂಡು ಬೆಳೆಯುವ ಶಕ್ತಿ ಹೊಂದಿದೆ. ಮಲ್ಲಿಗೆಯನ್ನು ಸಮರ್ಪಣೆ ಹಾಗೂ ಬೆಟ್ಟ ಪ್ರದೇಶದ ಇಳಿಜಾರು ಪ್ರದೇಶಗಳಲ್ಲಿ ಸಹ ಬೆಳೆಯಬಹುದು. ಉತ್ತರ ಮತ್ತು ಪೂರ್ವ ದಿಕ್ಕಿನಿಂದ ಬೀಳುವ ಸೂರ್ಯನ ಬೆಳಕು ಗಿಡದ ಬೆಳವಣಿಗೆಗೆ ಸಹಕಾರಿ. ದಿನಮಾತ್ರೆ ಸೂರ್ಯನ ಬೆಳಕು ಮಲ್ಲಿಗೆ ಹೊದೆಯ ಮೇಲೆ ಬಿದ್ದರೆ ಗಿಡದ ಬೆಳವಣಿಗೆ ಉತ್ತಮವಾಗಿರುತ್ತದೆ. ಮಲ್ಲಿಗೆಯನ್ನು ನೆಡುವ ಮುಂಚೆ ಆಯ್ದು ಮಾಡಿಕೊಂಡ ಸ್ಥಳದಲ್ಲಿ ಬೆಳೆದಿರುವ ಕಳಿ ಮತ್ತು ಇತರೆ ಅನಾವಶ್ಯಕ ಗಿಡಗಳನ್ನು ತೆಗೆದು ಸ್ವಜ್ಞ ಮಾಡಬೇಕು.

ಮಣ್ಣ: ಸಾಮಾನ್ಯವಾಗಿ ಸಾವಯವ ಪದಾರ್ಥಗಳಿಂದ ಕೂಡಿದ ಮರಳು ಮಿಶ್ರಿತ, ಕೆಂಪು ಗೋಡು, ಮರಳು ಮಿಶ್ರಿತ ಗೋಡು ಮಣ್ಣಗಳಲ್ಲಿ ಬೆಳೆಯಬಹುದು ಮತ್ತು ನೀರು ಬಸಿದು ಹೋಗುವ ಪ್ರದೇಶ ಮಲ್ಲಿಗೆ ಸೂಕ್ತ. ಬೇರಿನ ಭಾಗದಲ್ಲಿ ನೀರು ಹೆಚ್ಚು ಕಾಲ ನಿಂತರೆ ಗಿಡಗಳು ಸಾಯುತ್ತವೆ. ಅತೀ ಜೇಡಿ ಮಣ್ಣ ಮತ್ತು ಅಧಿಕ ಮರಳು ಮಿಶ್ರಿತ ಮಣ್ಣಗಳಿಂದರೆ ಅವು ಬೆಳೆಗೆ ಯೋಗ್ಯವಲ್ಲ. ಜಂಬಿಟ್ಟಿಗೆ ಮಣ್ಣನಲ್ಲಿ ಹೆಚ್ಚು ಸಾವಯವ ಗೊಬ್ಬರ ಮಿಶ್ರಣ ಮಾಡಿ ಸಹ ಬೆಳೆಯಬಹುದು.

ಭಾ. ಕೃ. ಅ. ಪ. – ಕೃಷ್ಣ ವಿಜಾನ್ನನ ಕೇಂದ್ರ, ದಕ್ಷಿಣ ಕನ್ನಡ (ಮಂಗಳೂರು), ಕನಾಕಟಕ

ಕನಾಕಟಕ ಪಶುಪ್ರೇರ್ಕೆಯ, ಪಶು ಹಾಗೂ ಮೀನುಗಾರಿಕೆ ವಿಜಾನ್ನನಗಳ ವಿಶ್ವವಿದ್ಯಾಲಯ, ಬೀದರ

ಸಾಫ್ಟ್‌ವರ್ಡ್: ಉದುಪಿ ಮಲ್ಲಿಗೆಯನ್ನು ಕಾಂಡದ ತುದಿ ಭಾಗವನ್ನು ಉಪಯೋಗಿಸಿಕೊಂಡು ವೃದ್ಧಿ ಮಾಡಬಹುದು. ಜೆನಾಗಿ ಬಲಿತು ಮೃದುವಾಗಿರುವ 12 ರಿಂದ 15 ಸೆ.ಮೀ. ಉದ್ದವಿರುವ ಕಾಂಡದ ಮೇಲಾಗುವನ್ನು ಕತ್ತರಿಸಿಕೊಂಡು ಮರಳು ಮತ್ತು ಸ್ವಲ್ಪ ಪ್ರಮಾಣದಲ್ಲಿ ಜೆನಾಗಿ ಕೊಳ್ಳತ ಕಾಂಪೋಸ್ಟ್ ಮಿಶ್ರಣ ಮಾಡಿ ತಯಾರಿಸಿದ ಪಾತಿಯಲ್ಲಿ ಕಾಂಡದ ತುಂಡುಗಳನ್ನು 45 ಡಿಗ್ರೀ ಓರೆಯಾಗಿ ನೆಡಬೇಕು. ಕಾಂಡದ ತುಂಡುಗಳನ್ನು ನೆಡುವ ಮುಂಚೆ ಕತ್ತರಿಸಿದ ಭಾಗವನ್ನು 2000–2500 ಪಿ.ಪಿ.ಎಂ. ಇಂಡೋಲ್ ಬ್ಯಾಟ್ರಿಕ್ ಅಮ್ಲದಲ್ಲಿ (ಖಾ) 30 ಸಕೆಂಡ್‌ಗಳ ಕಾಲ ಅದ್ದಿ ತೆಗೆದು ನಾಟಿ ಮಾಡಿದ್ದಲ್ಲಿ ಹೆಚ್ಚು ಬೇರು ಪಡೆಯಲು ಸಾಧ್ಯವಾಗುತ್ತದೆ. ಈ ವಿಧಾನದಲ್ಲಿ ಕಾಂಡದ ತುಂಡುಗಳನ್ನು ಪಾತಿಗಳಲ್ಲಿ ಅಥವಾ ಸಣ್ಣ ಪ್ಲಾಸ್ಟಿಕ್ ತೊಟ್ಟಿಯಲ್ಲಿ ನೆಡಬಹುದಾಗಿದೆ.

ಬೇಸಾಯ ಸಾಮಗ್ರಿಗಳು (ಪ್ರತಿ ಎಕರೆಗೆ)

ಅಂತರ (ಸಾಲಿನಿಂದ ಸಾಲಿಗೆ x ಗಿಡದಿಂದ ಗಿಡಕ್ಕೆ)			
1. ಗಿಡಗಳು	2.0 ಮೀ x 2.0 ಮೀ ಅಥವಾ 2.4 ಮೀ x 2.4 ಮೀ		1000 694
2. ಸಾವಯವ ಗೊಬ್ಬರ	(ಪ್ರತೀ ಗಿಡಕ್ಕೆ/ ಪ್ರತೀ ವರ್ಷ)		20. ಕ.ಗ್ರಾ.0.
	1 ವರ್ಷದ ಗಿಡಗಳಿಗೆ	2 ವರ್ಷದ ಗಿಡಗಳಿಗೆ	3 ವರ್ಷದ ಗಿಡಗಳಿಗೆ
ಅ) ಯೂರಿಯಾ ಅಥವಾ ನೆಲಗಡಲೆ ಹಿಂಡಿ	65 430	130 860	260 1290
ಆ) ಶಿಲಾ ರಂಜಕ	240	480	960
ಇ) ಮೂರ್ಕೆಟ್ ಅಥವಾ ಮೊಟ್ಟಾವ್	100	200	400

ಖೂಚನೆ: ಸಾರಜನಕವನ್ನು ನೆಲಗಡಲೆ ಹಿಂಡಿಯ ರೂಪದಲ್ಲಿ ಕೊಡುವಾಗ ನೆಲಗಡಲೆ ಹಿಂಡಿಯನ್ನು ನೀರು ಮತ್ತು ಸಗಳೆ ಜೊತ ಮಿಶ್ರ ಮಾಡಿ ಒಂದು ವಾರಗಳ ಕಾಲ ಕೊಳ್ಳಿಸಿ ಗಿಡಗಳಿಗೆ ಪ್ರತಿ ತಿಂಗಳು ಸಮ ಕಂತುಗಳಲ್ಲಿ ನೀಡಬೇಕು.

ಭೂಮಿ ಸಿದ್ಧತೆ: ಅಯ್ದು ಮಾಡಿಕೊಂಡ ಪ್ರದೇಶವನ್ನು ಸಚ್ಚೆ ಮಾಡಿಕೊಂಡು ನಂತರ ಸೂಕ್ತ ಅಂತರದಲ್ಲಿ 2 ಅಡಿ ಆಳದ ಗುಣಿಗಳನ್ನು ತೆಗೆದು ಬಿಸಿಲಿಗೆ ಬಿಡಬೇಕು. ಉದುಪಿ ಮಲ್ಲಿಗೆಗೆ ಅಂತರ 5 ಅಡಿ ಥ 5 ಅಡಿ ಶಿಫಾರಸ್ಸು ಇದ್ದರೂ ಕರಾವಳಿ ಪ್ರದೇಶದಲ್ಲಿ ಗಿಡದ ಬೆಳವಣಿಗೆ ಜೆನಾಗಿರುವುದರಿಂದ ರೈತರು ಸಾಲಿನಿಂದ ಸಾಲಿಗೆ 8 ಅಡಿ ಮತ್ತು ಗಿಡದಿಂದ ಗಿಡಕ್ಕೆ 8 ಅಡಿ ಅಂತರವನ್ನು ನೀಡುವುದು ವಾಡಿಕೆ. ಗುಣಿ ತೆಗೆದ ಒಂದೆರಡು ವಾರಗಳ ನಂತರ ಮೇಲ್ಮೈನೆನ್ ಜೊತೆ 20 ಕ.ಗ್ರಾ.0. ನಷ್ಟಿ ಜೆನಾಗಿ ಕೊಳ್ಳತ ಮುಡಿಯಾದ ಹಸುವಿನ ಅಥವಾ ಎಲೆಗೊಬ್ಬರವನ್ನು ಮಿಶ್ರ ಮಾಡಿ ತುಂಬಬೇಕು. ಗುಣಿಗಳನ್ನು ತುಂಬಿದ ನಂತರ ಪ್ರತೀ ಗುಣಿಗೆ ನೀರು ಕೊಟ್ಟಲ್ಲಿ ಮಿಶ್ರಣ ಜೆನಾಗಿ ಕುಳಿತುಕೊಳ್ಳುತ್ತದೆ. ಗುಣಿಗೆ ತಲಾ 3–5 ಗ್ರಾ.0. ಹೆಪ್ಪಾಕೆಲ್ಲೀರ್ ಮಡಿ ಉದುರಿದರೆ ಗೆದ್ದಲ ಭಾದೆ ಇರುವುದಿಲ್ಲ.

ಈ ಮೇಲಿನ ಎಲ್ಲಾ ಕಾರ್ಯಗಳು ಮುಗಿದ ನಂತರ ಪ್ಲಾಸ್ಟಿಕ್ ತೊಟ್ಟಿಯಲ್ಲಿ ಬೆಳೆಸಿದ ಮಲ್ಲಿಗೆ ಗಿಡವನ್ನು ತೊಟ್ಟಿಯಿಂದ ಹೊರತೆಗೆದು ಗುಣಿಯ ಮಧ್ಯಭಾಗದಲ್ಲಿ ನೆಟ್ಟು ಆಸರೆಯನ್ನು ಕೊಡಬೇಕು. ನಾಟಿಯನ್ನು ಸಂಜೆಯ ತಂಪು ಹೊತ್ತಿನಲ್ಲಿ ಮಾಡುವುದು ಸೂಕ್ತ. ಶಿಫಾರಸ್ಸು ಮಾಡಿದ ರಸಗೊಬ್ಬರಗಳನ್ನು 2 ಸಮಕಂತುಗಳಲ್ಲಿ ಮಾಚ್‌-ವಟ್ಟಿಲ್ ಮತ್ತು ಸೆಪ್ಪೆರಿಬರ್ – ಅಕ್ಕೋಬರ್ ತಿಂಗಳಲ್ಲಿ ಕೊಡಬೇಕು.

ಭಾ. ಕೃ. ಅ. ಪ. – ಕೃಷ್ಣ ವಿಜಾನ್‌ನ ಕೇಂದ್ರ, ದಕ್ಷಿಣ ಕನ್ನಡ (ಮಂಗಳೂರು), ಕನಾಕಟಕ

ಕನಾಕಟಕ ಪಶುಪ್ರೇರ್ಕೆಯ, ಪಶು ಹಾಗೂ ಮೇನುಗಾರಿಕೆ ವಿಜಾನ್‌ಗಳ ವಿಶ್ವವಿದ್ಯಾಲಯ, ಬೀದರ

ನೀರು ನಿರ್ವಹಣೆ: ಉದುಪಿ ಮಲ್ಲಿಗೆ ವರ್ಷ ಪೂರ್ತಿ ಹೂ ಕೊಡುವುದರಿಂದ ಪ್ರತಿ ದಿನ ಅಥವಾ 2–3 ದಿನಗಳಿಗೊಮ್ಮೆ ಹದವರಿತು ನೀರು ಉಣಿಸುವುದು ಸೂಕ್ತ. ಪ್ರತಿಒಂದು ಬಾರಿ ಗೊಬ್ಬರ ನೀಡುವಾಗ ಗಿಡಗಳಿಗೆ ನೀರು ಉಣಿಸಬೇಕು. ಹೂ ಬಿಡುವ ಅವಧಿಯಲ್ಲಿ ಪ್ರತಿಒಂದು ಸ್ವಲ್ಪ ಪ್ರಮಾಣದಲ್ಲಿ ನೀರು ಕೊಡುವುದು ಒಳ್ಳೆಯದು. ಮಲ್ಲಿಗೆಗೆ ನೀರನ್ನು ಹನಿ ನೀರಾವರಿ ಮುಖಾಂತರ ನೀಡುವಾಗ ಪ್ರತಿ ಗಿಡಕ್ಕೆ ಪ್ರತಿಒಂದು 6–8 ಲೀ. ನಷ್ಟ ಕೊಡಬೇಕು. ಮಳೆಗಾಲದಲ್ಲಿ ಸರಾಗವಾಗಿ ನೀರು ಬಸಿದು ಹೋಗಲು ಸೂಕ್ತ ಆಳದ ಬಸಿಗಾಲುವೆಗಳನ್ನು ನಿರ್ದೀಕಿಸುವುದು.

ಮಧ್ಯಂತರ ಬೇಸಾಯ ಕ್ರಮಗಳು

ಕಳೆ ತೆಗೆಯುವಿಕೆ: ಕಳೆಗಳು ಭೂಮಿಯ ಮೇಲ್ವಿಚರದಲ್ಲಿರುವ ಸಾರಾಂಶವನ್ನು ಹೀರುವುದರಿಂದ ವರ್ಷಕ್ಕೆ ಎರಡು ಬಾರಿ ಬಳ್ಳಿಯ ಸುತ್ತ ಸಣ್ಣಾಗಿ ಅಗತೆ ಮಾಡಿ ಕಳೆಗಳನ್ನು ನಿಯಂತ್ರಿಸಬಹುದು. ಇದರಿಂದ ಕಳೆಗಳು ಮಲ್ಲಿಗೆ ಗಿಡಗಳ ಜೊತೆ ಆಹಾರ ಪೈಪೋಟಿ ನಡೆಸುವುದನ್ನು ತಪ್ಪಿಸಬಹುದು.

ಮಣ್ಣನ ಸಂರಕ್ಷಣೆ: ಇಳಿಜಾರು ಪ್ರದೇಶಗಳಲ್ಲಿ ಮಲ್ಲಿಗೆಯನ್ನು ಬೆಳೆದಾಗ ನೀರಿನಿಂದ ಮೇಲ್ಮೈ ಕೊಳ್ಳಿ ಹೋಗದಂತೆ ಅಡ್ಡ ಬದುಗಳನ್ನು ಹಾಕಬೇಕು. ಬೇಸಿಗೆಯಲ್ಲಿ ಮಲ್ಲಿಗೆಯ ಬೇರುಗಳು ಒಣಗದಂತೆ ಬುಡದಲ್ಲಿ ತರಗೆಲೆಗಳನ್ನು ಹರಡಿದರೆ ಭೂಮಿಯ ತೇವಾಂಶವನ್ನು ಕಾಪಾಡುತ್ತದೆ ಮತ್ತು ತರಗೆಲೆ ಕಾಲಕ್ರಮೇಣ ಸಾವಯವ ಗೊಬ್ಬರವಾಗಿ ಪರಿವರ್ತನೆಯಾಗಿ ಗಿಡಗಳ ಬೆಳವಣಿಗೆ ಸಹಕಾರಿಯಾಗುತ್ತದೆ.

ಸುಣ್ಣದ ಬಳಕೆ: ಕರಾವಳಿಯ ಮಣ್ಣ ಮಳಿಯಾಗಿರುವುದರಿಂದ ಮಣ್ಣಿನ ರಸಸಾರವನ್ನು ಸರಿಯಾದ ಪ್ರಮಾಣದಲ್ಲಿಡಲು ಹಾಗೂ ಗಿಡಗಳಿಗೆ ಒದಗಿದ ಮೋಷಕಾಂಶಗಳು ಬಳ್ಳಿಗೆ ಮೊರಕಲು ಪ್ರತಿಒಂದು ವರ್ಷ ರಸಗೊಬ್ಬರಗಳನ್ನು ಕೊಡುವ ಮುಂಚೆ ಪ್ರತಿಒಂದು ಗಿಡದ (ಮೂರು ವರ್ಷದ) ಬುಡಕ್ಕೆ 25–500 ಗ್ರಾಂ. ಮಡಿ ಸುಣ್ಣವನ್ನು ಮಣ್ಣಿನಲ್ಲಿ ಬೆರೆಸುವುದರಿಂದ ಮಣ್ಣಿನ ರಸಸಾರವನ್ನು ತಹಬದಿಗೆ (ತಟಸ್ತು) ತರಲು ಸಾಧ್ಯವಾಗುತ್ತದೆ.

ಮೊಗ್ಗ ಚಿಪ್ಪುವುದು: ಮಲ್ಲಿಗೆ ಗಿಡಗಳು ನಾಟಿ ಮಾಡಿದ ಹೊಸ ಚಿಗುರಿನ ಜೊತೆ ಹೂಗಳನ್ನು ಬಿಡುತ್ತವೆ. ಆದರೆ ಗಿಡ ಚಿನ್ನಾಗಿ ಬೆಳೆಯುವ ಮುಂಚೆಯೇ ಹೂಗಳನ್ನು ಅರಳಲು ಬಿಟ್ಟರೆ ಗಿಡಗಳ ಬೆಳವಣಿಗೆ ಕುಂಠಿತವಾಗುತ್ತದೆ. ಆದ್ದರಿಂದ ಗಿಡ ನೆಟ್ಟಿ 6 ತಿಂಗಳವರೆಗೆ ಮೊಗ್ಗಗಳನ್ನು ಚಿಪ್ಪಣಿ ಹಾಕಬೇಕು.

ಬಳ್ಳಿಯ ಶ್ವಷ್ಟತೆ ಮತ್ತು ಸವರುವಿಕೆ: ಪ್ರತಿಒಂದು ವರ್ಷ ಬಳ್ಳಿಯನ್ನು ಶ್ವಷ್ಟ ವಾಡುವುದು ಮುಖ್ಯ. ರೋಗ ಮತ್ತು ಕೀಟ ಬಾಧೆಗೆ ತುತ್ತಾದ ಗೆಲ್ಲುಗಳು, ಒಣಗಿರುವ, ದಟ್ಟವಾಗಿ ಬೆಳೆದ ಗೆಲ್ಲುಗಳನ್ನು ಸವರಿ ಗಿಡಕ್ಕೆ ಚಿನ್ನಾಗಿ ಗಾಳಿ, ಬೆಳಕು ಆಡುವ ಹಾಗೆ ನೋಡಿಕೊಳ್ಳಬೇಕು. ಗಿಡದಲ್ಲಿ ಆಗಾಗ ಮೂಡುವ ನೀರು ಕಂದುಗಳನ್ನು (ಹಬ್ಬಿಗೆ ಗೆಲ್ಲುಗಳು) ಕತ್ತಲಿಸಿ ತೆಗೆಯುತ್ತಿರಬೇಕು.

ಸಾಮಾನ್ಯವಾಗಿ ಮಲ್ಲಿಗೆ ಬಳ್ಳಿಯನ್ನು ಸವರುವಾಗ ಭೂಮಿಯಿಂದ 2 ಅಡಿ ಎತ್ತರದಲ್ಲಿ ಗೆಲ್ಲುಗಳನ್ನು ಕತ್ತರಿಸಿ ತೆಗೆಯಬೇಕು. ಗೆಲ್ಲುಗಳನ್ನು ಕತ್ತರಿಸಿದ ನಂತರ ಕತ್ತರಿಸಿದ ಭಾಗಕ್ಕೆ ಬೋಡೋ ಮುಲಾಮು ಹಣ್ಣಿ ಉಪಚರಿಸಬೇಕು. ಉದುಪಿ ಮಲ್ಲಿಗೆ ವರ್ಷದ ಎಲ್ಲಾ ತಿಂಗಳುಗಳಲ್ಲಿ ಬೇಡಿಕೆ ಇರುವುದರಿಂದ ಒಂದೇ ಬಾರಿ ಎಲ್ಲಾ ಗಿಡಗಳನ್ನು ಸವರಿದರೆ ಹೂ ಪಡೆಯಲು ಒಂದು ತಿಂಗಳು ಕಾಯಬೇಕಾಗುತ್ತದೆ ಆದ್ದರಿಂದ ರ್ಯಾತರು ಒಂದೇ ಬಾರಿ ಗಿಡಗಳನ್ನು ಸವರುವ ಬದಲು ಗಿಡ ನೆಟ್ಟು 3 ವರ್ಷಗಳ ನಂತರ ಪ್ರತೀ ವರ್ಷ 5 ರಿಂದ 10 ಗಿಡಗಳಂತೆ ಹಂತ ಹಂತವಾಗಿ ಸವರುವುದು ಬಳ್ಳಿಯದು. ಈ ವಿಧಾನದಲ್ಲಿ ಸವರಿದ ಗಿಡಗಳಿಂದ ಬಲಿಷ್ಠವಾದ ಮತ್ತು ಆರೋಗ್ಯಯುತವಾದ ಗೆಲ್ಲುಗಳು ಉತ್ತಮಿಯಾಗಿ ಹೊಗಳ ಗುಣಮಟ್ಟ ಸಹ ಉತ್ತಮವಾಗಿರುತ್ತದೆ. ಅಲ್ಲದೆ ಗಿಡಗಳಿಗೆ ಉತ್ತಮ ಆಕಾರವನ್ನು ಕೊಡಲು ಸಾಧ್ಯವಾಗುತ್ತದೆ. ಗಿಡಗಳ ಸವರುವಿಕೆಯಿಂದ ಮನಶ್ಚೇತನಗೊಂಡು ಹೊಸ ಚಿಗುರೊಡೆದು ಹೆಚ್ಚು ಹೂ ಬಿಡಲು ಪ್ರಾರಂಭಿಸುತ್ತವೆ. ಗಿಡಗಳನ್ನು ಸವರಲು ಸೂಕ್ತ ಕಾಲ ಎಂದರೆ ಸೆಪ್ಪೆಂಬರ್ ಮತ್ತು ಅಕ್ಟೋಬರ್ ತಿಂಗಳುಗಳು.

ಕೊಯ್ಲು ಮತ್ತು ಇಳುವರಿ : ಮಲ್ಲಿಗೆ ಗಿಡಗಳನ್ನು ನಾಟಿ ಮಾಡಿದ 6^{ನೇ} ತಿಂಗಳ ನಂತರ ಹೂ ಕೊಯ್ಲು ಮಾಡಲು ಪ್ರಾರಂಭಿಸಬಹುದು. ನಾಟಿ ಮಾಡಿದಾಗಿನಿಂದಲೇ ಕ್ರಮವರಿತು ಕೃಷಿ ಮಾಡಿದರೆ ಮೊದಲ ವರ್ಷವೇ ಆರ್ಥಿಕ ಲಾಭ ಪಡೆಯಬಹುದು. ಗಿಡ ನೆಟ್ಟು 3 ವರ್ಷಗಳ ನಂತರ ಆರ್ಥಿಕ ಇಳುವರಿ ಪ್ರಾರಂಭವಾಗಿ ಸುಮಾರು 15 ರಿಂದ 20 ವರ್ಷಗಳವರೆಗೆ ಮಲ್ಲಿಗೆಯು ಹೆಚ್ಚು ಇಳುವರಿ ಹೊಡುವುದು. ಎಲ್ಲಾ ಬೇಸಾಯ ಕ್ರಮಗಳನ್ನು ಅನುಸರಿಸಿದರೆ ಪ್ರತಿ ಒಂದು ಗಿಡದಲ್ಲಿ ಮೊದಲನೇ ವರ್ಷ 0.5 ಕಿ.ಗ್ರಾ.೦., ಎರಡನೇ ವರ್ಷ 1.5 ಕಿ.ಗ್ರಾ.೦., 3^{ನೇ} ವರ್ಷ 2.5 ಗ್ರಾ. ಹಾಗೂ 4^{ನೇ} ವರ್ಷ 3 ಕಿ.ಗ್ರಾ.೦. ಹಾವಿನ ಇಳುವರಿ ಪಡೆಯಬಹುದು. ಮಲ್ಲಿಗೆ ಮೋಗ್ನಿಗಳು ಅರಳುವ ಮುಂಚೆ ಹೂ ಬಿಡಿಸಿ, ಸ್ಥಳೀಯ ಮಾರುಕಟ್ಟೆಯ ನಿಯಮಾನುಸಾರವಾಗಿ ಚೆಂಡು ಕಟ್ಟಿ ಮಾರುಕಟ್ಟಿಗೆ ಕಳುಹಿಸಬಹುದು.

ಸಸ್ಯ ಸಂರಕ್ಷಣೆ

ರೋಗಗಳು: ಉದುಪಿ ಮಲ್ಲಿಗೆಗೆ ಬರುವ ಪ್ರಮುಖ ರೋಗಗಳಿಂದರೆ ಎಲೆ ಚುಕ್ಕೆ ರೋಗ, ಸೊರಗು ರೋಗ, ಪುಕ್ಕು ರೋಗ ಮತ್ತು ಬೂದಿ ರೋಗ.

1. ಎಲೆ ಚುಕ್ಕೆ ರೋಗ: ಇದು ಉದುಪಿ ಮಲ್ಲಿಗೆಗೆ ಬರುವ ಪ್ರಮುಖ ರೋಗ. ಈ ರೋಗವು ಉಪ್ಪಾಂಶದಲ್ಲಿ ವೃತ್ತಾಸವಾದರೆ ಮತ್ತು ತೇವಾಂಶದ ವಾತಾವರಣ ಇದ್ದರೆ ಕಂಡು ಬರುತ್ತದೆ. ಈ ರೋಗಕ್ಕೆ ಶುತ್ತಾದ ಗಿಡಗಳಲ್ಲಿ ಆರಂಭದಲ್ಲಿ ಎಲೆಗಳ ಮೇಲೆ ಸಣ್ಣ ಸಣ್ಣದಾದ ಚುಕ್ಕೆಗಳು ಕಂಡು ಬರುತ್ತವೆ. ರೋಗದ ಬಾದ ತೀವ್ರವಾದಾಗ ಈ ಚುಕ್ಕೆಗಳು ದೊಡ್ಡದಾಗಿ ವಿಲೀನಗೊಂಡು ಮಣ್ಣಿಗಳಾಗಿ ಎಲೆಗಳು ಒಣಗಿ ಉದುರುತ್ತವೆ. ಈ ಚುಕ್ಕೆಗಳ ಮಧ್ಯಭಾಗದಲ್ಲಿ ಬಿಳುಪಾಗಿದ್ದು ಸುತ್ತಲೂ ಕಪ್ಪ ಅಥವಾ ಕಂದು ಬಣ್ಣಾದಿಂದ ಕೂಡಿರುತ್ತದೆ.

ಹತೋಟಿ: ಮಲ್ಲಿಗೆ ಬೆಳೆಯುವ ತೋಟವನ್ನು ಶುಚಿಯಾಗಿ ಇಡಬೇಕು. ರೋಗದ ಹತೋಟಿಗೆ ಪ್ರತೀ ಲೀಟರ್ ನೀರಿಗೆ 1 ಗ್ರಾ. ಕಾರ್ಬೋಂಡೆಚಿಮ್ ಅಥವಾ 3 ಗ್ರಾ. ತಾಮ್ರದ ಆಕ್ಸಿಕ್ಸ್‌ಲೋರ್‌ಡನ್ಸ್ ಬೆರೆಸಿ ಗಿಡಗಳಿಗೆ ಸಿಂಪಡಿಸಬೇಕು.

2. ಸೋರಗು ರೋಗ: ಈ ರೋಗವು ಮಣ್ಣಿ ಜನ್ಯವಾಗಿದ್ದು, ತೇವಾಂಶ ಜಾಸ್ತಿ ಇರುವ ಪ್ರದೇಶಗಳಲ್ಲಿ ಕಂಡು ಬರುತ್ತದೆ. ಈ ರೋಗದ ಮುಖ್ಯ ಲಕ್ಷಣಗಳೆಂದರೆ ಆರಂಭದಲ್ಲಿ ಎಲೆಗಳು ಹಳದಿ ಬಣ್ಣಕ್ಕೆ ತಿರುಗುತ್ತಾ ಹೋಗುತ್ತವೆ. ರೋಗ ಶಿಂಪ್ರವಾದಾಗೆ ಎಲೆಗಳೆಲ್ಲ ಒಣಗಿ ಉದುರಿ ಹೋಗುತ್ತವೆ. ನಂತರ ಗಿಡ ಸಂಮಾರ್ಜಣವಾಗಿ ಸೋರಗಿ ಸಾಯುತ್ತವೆ. ಇಂಥಷ್ಟು ಸೋರಗಿದ ಗಿಡದ ಬೇರನ್ನು ಕಿರು ನೋಡಿದಾಗ ಬೇರಿನಲ್ಲಿ ಕಂಡು ಬಣ್ಣದ ಮಣ್ಣೆಯನ್ನು ಕಾಣಬಹುದು.

ಹಾರೋಟಿ: ಭೂಮಿಯಲ್ಲಿ ನೀರು ಚೆನ್ನಾಗಿ ಬಸಿದು ಹೋಗುವ ಹಾಗೆ ನೋಡಿಕೊಳ್ಳಬೇಕು. ರೋಗಕ್ಕೆ ತುತ್ತಾದ ಗಿಡದ ಬುಡಕ್ಕೆ 1 ಗ್ರಾಂ. ಕಾರ್ಬನ್‌ಡೆಜಿಮ್‌ ಶಿಲೀಂದ್ರ ನಾಶಕವನ್ನು ಒಂದು ಲೀಟರ್ ನೀರಿನಲ್ಲಿ ಬೆರೆಸಿ ಪ್ರತೀ ಗಿಡದ ಬುಡ ಭಾಗಕ್ಕೆ ವರದರಿಂದ ಬದು ಲೀಟರ್ ನಷ್ಟಾಗಿ ಹಾಕಬೇಕು.

ಕೀಟಗಳು: ಮಲ್ಲಿಗೆಯಲ್ಲಿ ಸಾಮಾನ್ಯವಾಗಿ ಈ ಕೀಟಕಂಡ ಕೀಟಗಳು ಹಾನಿ ಮಾಡುತ್ತವೆ. ಅವುಗಳೆಂದರೆ

1. ಬಿಳಿ ನೋಣ: ಬಿಳಿ ನೋಣಗಳು ಎಲೆಗಳ ಕೆಳಗೆ ಮುತ್ತಿ ರಸವನ್ನು ಹೀರುತ್ತವೆ. ಇದರಿಂದ ಗಿಡಗಳ ಬೆಳವಣಿಗೆಯು ಕುಗ್ಗುತ್ತದೆ. ಇವುಗಳು ಎಲೆಗಳ ಮೇಲೆ ಸಿಹಿ ದ್ರವವನ್ನು ಸ್ವೀಕುಪಡಿಸಿ ಅದರ ಮೇಲೆ ಕೆಪ್ಪು ಬೂಪ್ಪು ಬೆಳೆಯುತ್ತದೆ. ಇದರಿಂದ ದ್ಯುತಿಸಂಶೋಷಣೆ ಕ್ರಿಯೆಗೆ ಅಡ್ಡಿಯುಂಟಾಗಿ ಇಳುವರಿಯಲ್ಲಿ ಕುಂಠಿತವಾಗುತ್ತದೆ.

ಹಾರೋಟಿ ಕ್ರಮ: ಈ ಕೀಟದ ಬಾಧೆ ಕಂಡುಬಂದಾಗ 2.0 ಮಿ.ಲೀ. ಆಕ್ಸಿಡೆಮೆಚಾನ್‌ ಮಿಥ್ಯೋಲ್ 25 ಇ.ಸಿ. ಅಥವಾ 2 ಮಿ.ಲೀ. ಮೆಲಾಥಿಯನ್ 50 ಇ.ಸಿ. ಮತ್ತು 3 ಗ್ರಾಂ. ನೀರಿನಲ್ಲಿ ಕರಗುವ ಗಂಧಕ ಪ್ರತೀ ಲೀಟರ್ ನೀರಿನಲ್ಲಿ ಬೆರೆಸಿ ಸಿಂಪಡಿಸಬೇಕು.

2. ಎಲೆ ಮತ್ತು ಮೋಗ್ಗ ತಿನ್ನುವ ಹಳ್ಳ: ಹಸಿರು ಮರಿ ಕೀಟವು ಎಳೆಯ ಎಲೆಗಳನ್ನು ಮಡಚಿ ಹಸಿರು ಭಾಗವನ್ನು ತಿನ್ನುತ್ತದೆ ಅಲ್ಲದೆ ಕೆಲವು ಸಂದರ್ಭದಲ್ಲಿ ಮೋಗ್ಗಗಳನ್ನು ಒಟ್ಟುಗೂಡಿಸಿ ಹಣೆದು ತಿನ್ನುವುದನ್ನು ಕೂಡಾ ಕಾಣಬಹುದು.

ಹಾರೋಟಿ ಕ್ರಮ: 1.5 ಮಿ.ಲೀ. ಮೋನೋಕ್ಲೋಟೋಫಾಸ್‌ 36 ಎಸ್.ಎಲ್‌ ಕೀಟನಾಶಕವನ್ನು ಪ್ರತೀ ಒಂದು ಲೀಟರ್ ನೀರಿನಲ್ಲಿ ಬೆರೆಸಿ ಸಿಂಪಡಿಸಬೇಕು.

3. ಕಂಪು ಶಲ್ಪ ಕೀಟ: ಈ ಕೀಟವು ಬೆಳೆದ ರೆಂಬೆಯ ಮೇಲೆ ಮೆತ್ತಿಕೊಂಡಿರುತ್ತವೆ. ಪ್ರೌಢ ಮತ್ತು ಮರಿ ಕೀಟವೆರಡೂ ರಸ ಹೀರುವುದರಿಂದ ಗಿಡದ ಬೆಳವಣಿಗೆಯು ಕುಂಠಿತವಾಗುತ್ತದೆ. ಮಳೆಗಾಲದ ಮುಂಚೆ ಮತ್ತು ಮಳೆಗಾಲದ ನಂತರ ಇದರ ಶಿಂಪ್ರತೆಯನ್ನು ಕಾಣಬಹುದು.

ಹಾರೋಟಿ ಕ್ರಮ: ಪ್ರತೀ ಒಂದು ಲೀಟರ್ ನೀರಿನಲ್ಲಿ 2 ಮಿ.ಲೀ. ಮೆಲಾಥಿಯನ್ 50 ಇ.ಸಿ. ಮತ್ತು 3 ಗ್ರಾಂ. ನೀರಿನಲ್ಲಿ ಕರಗುವ ಗಂಧಕವನ್ನು ಬೆರೆಸಿ ಬಾಧೆ ಕಂಡು ಬಂದಾಗ ಸಿಂಪಡಿಸಬೇಕು.